



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ ೧೫೮ Volume 158	ಕಲಬುರಗಿ, ಶುಕ್ರವಾರ, ೨೦, ಜನವರಿ, ೨೦೨೩(ಪುಷ್ಯ, ೩೦, ಶಕವರ್ಷ, ೧೯೪೪) KALABURAGI, FRIDAY, 20, JANUARY, 2023 (PUSHYA, 30, SHAKAVARSHA, 1944)	ಸಂಚಿಕೆ ೧೦ Issue 10
-------------------------	--	-----------------------

ಭಾಗ ೬-ಸಿ

ಕಲಬುರಗಿ ವಿಭಾಗಕ್ಕೆ ಮತ್ತು ಕಲಬುರಗಿ, ಬಳ್ಳಾರಿ, ರಾಯಚೂರು, ಬೀದರ, ಕೊಪ್ಪಳ, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಸ್ಥಳೀಯವಾಗಿ ಅನ್ವಯವಾಗುವ ಅಧಿಸೂಚನೆಗಳು ಮತ್ತು ಆದೇಶಗಳು ಶಾಸನಬದ್ಧವಲ್ಲದ ಆದರೆ ಜಮೀನು ಸಂಗ್ರಹಣ ಶಾಸನದ ಮೇರೆಗೆ ಹೊರಡಿಸಿದ ಅಧಿಸೂಚನೆಗಳ ಸಹಿತವಾಗಿ ಸರ್ಕಾರದ ಅಧಿಸೂಚನೆಗಳು.



ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಬಳ್ಳಾರಿ

ದೂರವಾಣಿ:08392-273465

E-Mail:

ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಬಳ್ಳಾರಿ

[dudc bellary@yahoo.co.in](mailto:dudc bellary@yahoo.co.in)

ಸಂಖ್ಯೆ: ಜಿನಕೋಬ-1/ಸಿಬ್ಬಂದಿ/108/2022-23

ದಿನಾಂಕ: 11.01.2023.

:- ಅಧಿಸೂಚನೆ :-

ವಿಷಯ:- ಕರ್ನಾಟಕ ಪುರಸಭೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ) ಹುದ್ದೆಗಳಿಗೆ (ವಿಶೇಷ) ನಿಯಮಗಳು-2022ರ ರೀತ್ಯಾ ನೇರ ನೇಮಕಾತಿ ಮಾಡುವ ಬಗ್ಗೆ.

- ಉಲ್ಲೇಖ: 1. ಕರ್ನಾಟಕ ಪುರಸಭೆಗಳ (ಅಧಿಕಾರಿ ಮತ್ತು ಸಿಬ್ಬಂದಿಗಳ) ನೇಮಕಾತಿ ನಿಯಮಗಳು 2010 ಮತ್ತು ತಿದ್ದುಪಡಿ 2011.  
2. ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ:ನಅಇ/176/ಜಿಇಎಲ್/2022 (ಭಾ-2)(ಇ), ದಿನಾಂಕ:23.11.2022.  
3. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1)ರ ಸರ್ಕಾರದ ನಡವಳಿಕೆಗಳ ಆದೇಶ ಸಂಖ್ಯೆ:ಸಿಆಸುಇ/01/ಸಹಿಮ/2022, ಬೆಂಗಳೂರು, ದಿನಾಂಕ:28.12.2022.  
4. ಮಾನ್ಯ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ರವರ ಪತ್ರ ಸಂಖ್ಯೆ:829105/ಡಿಎಂಎ/ಇಎಸ್‌ಟಿ2/ಓಟಿಹೆಚ್/09/2022, ದಿನಾಂಕ:09.01.2023

ಉಲ್ಲೇಖಿತ(1) ರಿಂದ (3)ರ ಸರ್ಕಾರದ ಆದೇಶಗಳನ್ವಯ, ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ, ಮಂಜೂರಾಗಿರುವ ಹುದ್ದೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉಲ್ಲೇಖಿತ(4)ರ ನಿರ್ದೇಶನದಂತೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

(ಸಿ.ಸಿ.ಎ)

- ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಅಥವಾ ಹೊರಗುತ್ತಿಗೆ ಅಥವಾ ಲೋಡರ್ ಅಥವಾ ಕ್ಲೀನರ್ ಆಧಾರದಲ್ಲಿ ಕನಿಷ್ಠ 02 ವರ್ಷಗಳಿಗಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು.
- ಅಭ್ಯರ್ಥಿಗಳು ಅರ್ಜಿಯಲ್ಲಿ ಕೋರಿರುವ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ನಿಗದಿತ ಅವಧಿಯೊಳಗೆ ಸಲ್ಲಿಸತಕ್ಕದ್ದು.
- ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕಾಲಮಿತಿ ಹಾಗೂ ವಿಳಾಸ.

ವಿವರ	ದಿನಾಂಕ	ಅರ್ಜಿ ನಮೂನೆ ಪಡೆಯು/ಸಲ್ಲಿಸುವ ವಿಳಾಸ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ	<b>12.01.2023</b> (ಕಛೇರಿ ವೇಳೆಯಲ್ಲಿ)	ಪ್ರಸ್ತುತ ಪೌರಕಾರ್ಮಿಕ/ಲೋಡರ್/ಕ್ಲೀನರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಂದರೆ ನಗರಸಭೆ ಸಿರುಗುಪ್ಪ, ಪುರಸಭೆ- ಕಂಪ್ಲಿ, ಸಂಡೂರು, ಕುರುಗೋಡು, ಕುರೇಕುಪ್ಪ, ಪಟ್ಟಣ ಪಂಚಾಯಿತಿ- ತೆಕ್ಕಲಕೋಟೆ ಮತ್ತು ಕುಡತಿನಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ	<b>13.02.2023</b> (ಕಛೇರಿ ವೇಳೆಯಲ್ಲಿ)	

4. ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆ ಮತ್ತು ಇತರೆ ವಿವರ

ನಗರ ಸ್ಥಳೀಯ ಸಂಸ್ಥೆ ಹೆಸರು	ಹುದ್ದೆಯ ಹೆಸರು ಹಾಗೂ ವೇತನ ಶ್ರೇಣಿ	ನೇರ ನೇಮಕಾತಿ ಪೌರಕಾರ್ಮಿಕ ಹುದ್ದೆಗಳ ಸಂಖ್ಯೆ			ಕನಿಷ್ಠ ವಿದ್ಯಾರ್ಹತೆ/ಅರ್ಹತೆಗಳು
		ಮಂಜೂರಾದ	ಭರ್ತಿಯಾದ	ಖಾಲಿ ಇರುವ	
ನಗರಸಭೆ ಸಿರುಗುಪ್ಪ	ಪೌರಕಾರ್ಮಿಕ ಹುದ್ದೆಯ ವೇತನ ಶ್ರೇಣಿ ರೂ: 17000–28950	50	26	24	1) ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ಪುರಸಭೆ ಕಂಪ್ಲಿ		56	26	30	2) ಕನ್ನಡ ಮಾತನಾಡಲು ಗೊತ್ತಿರಬೇಕು.
ಪುರಸಭೆ ಸಂಡೂರು		81	34	47	3) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಅಥವಾ ಹೊರಗುತ್ತಿಗೆ ಅಥವಾ ಲೋಡರ್ ಅಥವಾ ಕ್ಲೀನರ್ ಆಧಾರದಲ್ಲಿ ಕನಿಷ್ಠ 02 ವರ್ಷಗಳಿಗಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರಬೇಕು.
ಪುರಸಭೆ ಕುರುಗೋಡು		37	12	25	
ಪುರಸಭೆ ಕುರೇಕುಪ್ಪ		57	2	55	
ಪ.ಪಂ.ತೆಕ್ಕಲಕೋಟೆ		40	17	23	
ಪ ಪಂ. ಕುಡತಿನಿ		35	10	25	
ಒಟ್ಟು		356	127	229	

1. ಸಿರುಗುಪ್ಪ ನಗರಸಭೆಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 24 ಪೌರಕಾರ್ಮಿಕ ಹುದ್ದೆಗಳಿಗೆ ರೋಷ್ಟರ್ ಬಿಂದು ವರ್ಗೀಕರಣ ಪಟ್ಟಿ :

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	1	1	1	-	-	-	1	-	4
ಪರಿಶಿಷ್ಟ ಪಂಗಡ	1	1	-	-	-	-	-	-	2
ಪ್ರವರ್ಗ-1	1	-	-	-	-	-	-	-	1
ಪ್ರವರ್ಗ-2ಎ	1	1	1	-	-	-	-	-	3
ಪ್ರವರ್ಗ-2ಬಿ	1	-	-	-	-	-	-	-	1
ಪ್ರವರ್ಗ-3ಎ	1	-	-	-	-	-	-	-	1
ಪ್ರವರ್ಗ-3ಬಿ	1	-	-	-	-	-	-	-	1
ಸಾಮಾನ್ಯ ಅ	2	4	3	1	-	-	1	-	11
ಒಟ್ಟು	9	7	5	1	0	0	2	0	24

2. ಪುರಸಭೆ ಕಂಪ್ಲಿಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 30 ಪೌರಕಾರ್ಮಿಕ ಹುದ್ದೆಗಳಿಗೆ ರೋಷ್ಟರ್ ಬಿಂದು ವರ್ಗೀಕರಣ ಪಟ್ಟಿ

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	1	2	1	-	-	-	1	-	5
ಪರಿಶಿಷ್ಟ ಪಂಗಡ	1	1	-	-	-	-	-	-	2
ಪ್ರವರ್ಗ-1	1	-	-	-	-	-	-	-	1
ಪ್ರವರ್ಗ-2ಎ	1	2	1	-	-	-	1	-	5
ಪ್ರವರ್ಗ-2ಬಿ	1	-	-	-	-	-	-	-	1
ಪ್ರವರ್ಗ-3ಎ	1	-	-	-	-	-	-	-	1
ಪ್ರವರ್ಗ-3ಬಿ	1	-	-	-	-	-	-	-	1
ಸಾಮಾನ್ಯ ಅ	2	5	4	1	-	1	1	-	14
ಒಟ್ಟು	9	10	6	1	0	1	3	0	30

3. ಪುರಸಭೆ ಸಂಡೂರುಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 47 ಪೌರಕಾರ್ಮಿಕ ಹುದ್ದೆಗಳಿಗೆ ರೋಷ್ಟರ್ ಬಿಂದು ವರ್ಗೀಕರಣ ಪಟ್ಟಿ

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	2	3	2	-	-	-	1	-	8
ಪರಿಶಿಷ್ಟ ಪಂಗಡ	1	1	1	-	-	-	1	-	4
ಪ್ರವರ್ಗ-1	1	1	-	-	-	-	-	-	2
ಪ್ರವರ್ಗ-2ಎ	1	2	2	-	-	-	1	-	6
ಪ್ರವರ್ಗ-2ಬಿ	1	1	-	-	-	-	-	-	2
ಪ್ರವರ್ಗ-3ಎ	2	1	-	-	-	-	-	-	3
ಪ್ರವರ್ಗ-3ಬಿ	1	1	-	-	-	-	-	-	2
ಸಾಮಾನ್ಯ ಅ	2	7	5	2	1	1	1	1	20
ಒಟ್ಟು	11	17	10	2	1	1	4	1	47

4. ಪುರಸಭೆ ಕುರುಗೋಡುಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 25 ಪೌರಕಾರ್ಮಿಕ ಹುದ್ದೆಗಳಿಗೆ  
ರೋಸ್ಟರ್ ಬಿಂದು ವರ್ಗೀಕರಣ ಪಟ್ಟಿ

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	1	1	1	-	-	-	1	-	4
ಪರಿಶಿಷ್ಟ ಪಂಗಡ	1	1	-	-	-	-	-	-	2
ಪ್ರವರ್ಗ-1	1	-	-	-	-	-	-	-	1
ಪ್ರವರ್ಗ-2ಎ	1	1	1	-	-	-	1	-	4
ಪ್ರವರ್ಗ-2ಬಿ	1	-	-	-	-	-	-	-	1
ಪ್ರವರ್ಗ-3ಎ	1	-	-	-	-	-	-	-	1
ಪ್ರವರ್ಗ-3ಬಿ	1	-	-	-	-	-	-	-	1
ಸಾಮಾನ್ಯ ಅ	2	4	3	1	-	-	1	-	11
ಒಟ್ಟು	9	7	5	1	0	0	3	0	25

5. ಪುರಸಭೆ ಕುರೇಕುಪ್ಪಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 55 ಪೌರಕಾರ್ಮಿಕ ಹುದ್ದೆಗಳಿಗೆ  
ರೋಸ್ಟರ್ ಬಿಂದು ವರ್ಗೀಕರಣ ಪಟ್ಟಿ

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	2	4	2	1	-	-	1	-	10
ಪರಿಶಿಷ್ಟ ಪಂಗಡ	1	1	1	-	-	-	1	-	4
ಪ್ರವರ್ಗ-1	1	1	-	-	-	-	-	-	2
ಪ್ರವರ್ಗ-2ಎ	1	3	3	-	-	-	1	-	8
ಪ್ರವರ್ಗ-2ಬಿ	1	1	-	-	-	-	-	-	2
ಪ್ರವರ್ಗ-3ಎ	2	1	-	-	-	-	-	-	3
ಪ್ರವರ್ಗ-3ಬಿ	1	1	-	-	-	-	-	-	2
ಸಾಮಾನ್ಯ ಅ	3	8	6	2	1	1	2	1	24
ಒಟ್ಟು	12	20	12	3	1	1	5	1	55

6. ಪಟ್ಟಣ ಪಂಚಾಯಿತಿ ತೆಕ್ಕಲಕೋಟೆಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 23 ಪೌರಕಾರ್ಮಿಕ ಹುದ್ದೆಗಳಿಗೆ  
ರೋಸ್ಟರ್ ಬಿಂದು ವರ್ಗೀಕರಣ ಪಟ್ಟಿ

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	1	1	1	-	-	-	1	-	4
ಪರಿಶಿಷ್ಟ ಪಂಗಡ	1	1	-	-	-	-	-	-	2
ಪ್ರವರ್ಗ-1	1	-	-	-	-	-	-	-	1
ಪ್ರವರ್ಗ-2ಎ	1	1	1	-	-	-	-	-	3
ಪ್ರವರ್ಗ-2ಬಿ	1	-	-	-	-	-	-	-	1
ಪ್ರವರ್ಗ-3ಎ	1	-	-	-	-	-	-	-	1
ಪ್ರವರ್ಗ-3ಬಿ	1	-	-	-	-	-	-	-	1
ಸಾಮಾನ್ಯ ಅ	2	3	3	1	-	-	1	-	10
ಒಟ್ಟು	9	6	5	1	0	0	2	0	23

7. ಪಟ್ಟಣ ಪಂಚಾಯಿತಿ ಕುಡತಿನಿಯಲ್ಲಿ ನೇರ ನೇಮಕಾತಿಗೆ ಖಾಲಿ ಇರುವ 25 ಪೌರಕಾರ್ಮಿಕ ಹುದ್ದೆಗಳಿಗೆ ರೋಷ್ಟರ್ ಬಿಂದು ವರ್ಗೀಕರಣ ಪಟ್ಟಿ

ಮೀಸಲಾತಿ	ಇತರೆ	ಮಹಿಳೆ	ಗ್ರಾಮೀಣ	ಮಾಜಿ ಸೈನಿಕರು	ಯೋಜನಾ ನಿರಾಶ್ರಿತರು	ಕನ್ನಡ ಮಾಧ್ಯಮ	ಅಂಗವಿಕಲರ	ತೃತೀಯ ಲಿಂಗ	ಒಟ್ಟು
1	2	3	4	5	6	7	8	9	10
ಪರಿಶಿಷ್ಟ ಜಾತಿ	1	1	1	-	-	-	1	-	4
ಪರಿಶಿಷ್ಟ ಪಂಗಡ	1	1	-	-	-	-	-	-	2
ಪ್ರವರ್ಗ-1	1	-	-	-	-	-	-	-	1
ಪ್ರವರ್ಗ-2ಎ	1	1	1	-	-	-	1	-	4
ಪ್ರವರ್ಗ-2ಬಿ	1	-	-	-	-	-	-	-	1
ಪ್ರವರ್ಗ-3ಎ	1	-	-	-	-	-	-	-	1
ಪ್ರವರ್ಗ-3ಬಿ	1	-	-	-	-	-	-	-	1
ಸಾಮಾನ್ಯ ಅ	2	4	3	1	-	-	1	-	11
ಒಟ್ಟು	9	7	5	1	0	0	3	0	25

ನೇಮಕಾತಿ ವಿಧಾನ:

1	ಅಭ್ಯರ್ಥಿಗಳ ಆಯ್ಕೆಯನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ನೇಮಕಾತಿಗೆ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಕರ್ನಾಟಕ ಪುರಸಭೆಗಳ ಕಾಯ್ದೆ 1964 ಕಲಂ 323 ರಲ್ಲಿನ (ಕರ್ನಾಟಕ ಕಾಯ್ದೆ 1964ರ ಸಂಖ್ಯೆ 22ರ ರೀತ್ಯಾ) ನೇರ ನೇಮಕಾತಿ (ವಿಶೇಷ) ನಿಯಮಗಳು-2022ರ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
2	ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹಾಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಅಥವಾ ಲೋಡರ್ ಅಥವಾ ಕ್ಲೀನರ್ ಆಧಾರದಲ್ಲಿ 02 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿಯನ್ನು ಸಲ್ಲಿಸುವುದು, ಅನ್ಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಮತ್ತು ಅಂಚೆ ಮೂಲಕ ಸ್ವೀಕೃತಿಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
3	ನೇರಪಾವತಿ ಪೌರಕಾರ್ಮಿಕ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಲೋಡರ್/ಕ್ಲೀನರ್ ಸಂಬಂಧಿಸಿದ ಆಯಾ ನಗರ ಸ್ಥಳೀಯ ಸಂಸ್ಥೆಗಳಿಂದ ವೇತನ ಪಡೆದ 02 ವರ್ಷಗಳ ದಾಖಲಾತಿ ಹಾಗೂ ಹಾಜರಾತಿ ದೃಢೀಕೃತ ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
4	ನೇರಪಾವತಿ ಪೌರಕಾರ್ಮಿಕ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಿದ ಲೋಡರ್ / ಕ್ಲೀನರ್ ಕಾರ್ಮಿಕರಿಗೆ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಯಿಂದ ಪಾವತಿಸಲಾದ ಕಾರ್ಮಿಕರ ರಾಜ್ಯ ವಿಮೆ (ಇ.ಎಸ್.ಐ) ಮತ್ತು ಕಾರ್ಮಿಕ ಭವಿಷ್ಯ ನಿಧಿ (ಇ.ಪಿ.ಎಫ್), ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸುವುದು.
5	ನೇರಪಾವತಿ ಪೌರಕಾರ್ಮಿಕ ಹಾಗೂ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಹೊರಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದಲ್ಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಲೋಡರ್/ಕ್ಲೀನರ್‌ಗಳು 2ವರ್ಷಗಳ ಮೇಲ್ಪಟ್ಟು ನಗರ ಸ್ಥಳೀಯ ಸಂಸ್ಥೆಗಳಿಂದ ವೇತನ ಪಡೆದ ದಾಖಲಾತಿಗಳನ್ನು ಸಲ್ಲಿಸುವುದು.
6	ಕ್ಷೇಮಾಭಿವೃದ್ಧಿ ಅಂದರೆ, ಕರ್ನಾಟಕ ರಾಜ್ಯ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ರೀತ್ಯಾ, ಕೆಲಸ ನಿರ್ವಹಿಸುತ್ತಿರುವ ಲೋಡರ್/ಕ್ಲೀನರ್ ಹಾಗೂ ನೇರಪಾವತಿ ಪೌರಕಾರ್ಮಿಕರು.
7	ಅರ್ಜಿ ಸಲ್ಲಿಸುವ ವೇಳೆ ಅರ್ಜಿದಾರರ ವಯಸ್ಸು, ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮಗಳು ಅಥವಾ ಕರ್ನಾಟಕ ಪುರಸಭೆ(ಅಧಿಕಾರಿ/ನೌಕರರ ನೇಮಕಾತಿ) ನಿಯಮಗಳು 2010 ನಿಯಮಗಳಲ್ಲಿ ಏನೇ ಹೇಳಿದ್ದರೂ ಕನಿಷ್ಠ 18 ವರ್ಷದಿಂದ 55 ವರ್ಷ ಮೀರಬಾರದು.
8	ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷಗಳು ಮೀರಕೂಡದು. ಅಭ್ಯರ್ಥಿಯ ವಯಸ್ಸನ್ನು ಶೈಕ್ಷಣಿಕ ವಿದ್ಯಾರ್ಹತೆ ದಾಖಲಾತಿಗಳು/ಆಧಾರ್ ಕಾರ್ಡ್/ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ (EPIC)/ ದಾಖಲಾತಿಗಳನ್ನು ಆಧರಿಸಿ ನಿರ್ಧರಿಸಲಾಗುವುದು. (ನೈಜತೆ ಹೊಂದಿರುವ ಯಾವುದಾದರೂ ಒಂದು ದಾಖಲೆ ಲಗತ್ತಿಸುವುದು).

9	ಎರಡು ಮತ್ತು ಅದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳ ಸೇವಾ ಅವಧಿ ಒಂದೇ ಇದ್ದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಜೇಷ್ಠತೆಯನ್ನು ಅವರ ವಯಸ್ಸಿಗೆ ಅನುಗುಣವಾಗಿ ಅಂದರೆ ಹೆಚ್ಚು ವಯಸ್ಕರನ್ನು ಕಡಿಮೆ ವಯಸ್ಕರಿಗಿಂತ ಮೇಲೆ ಪರಿಗಣಿಸಲಾಗುವುದು ಹಾಗೂ ಹುಟ್ಟಿದ ದಿನಾಂಕ ಹಾಗೂ ಸೇವಾ ಅವಧಿ ಒಂದೇ ಆಗಿದ್ದಲ್ಲಿ ಲಾಟರಿ ಮುಖಾಂತರ ಆಯ್ಕೆ ಮಾಡಲಾಗುವುದು.
10	ಉಪ ನಿಯಮ (2) ರಂತೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿದ್ದಲ್ಲಿ ಸದರಿ ಅಭ್ಯರ್ಥಿಗೆ ಬದಲಾಗಿ ಅದೇ ಪ್ರವರ್ಗದ ಮೀಸಲಾತಿಯಲ್ಲಿ ಹೆಚ್ಚುವರಿ ಪಟ್ಟಿಯಲ್ಲಿ ಅಭ್ಯರ್ಥಿಯಾಗಿರುವ ಮತ್ತೊಬ್ಬ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು.
11	ಉಪನಿಯಮ (2) ಮತ್ತು (5) ರಂತೆ ತಯಾರಿಸಲಾದ ಆಯ್ಕೆ ಪಟ್ಟಿಯನ್ನು ಆಯಾ ನಗರ ಸ್ಥಳೀಯ ಸಂಸ್ಥೆಯಲ್ಲಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಳಿಸಿ ಮತ್ತು ಆಯ್ಕೆ ಪಟ್ಟಿಯನ್ನು ಆಯಾ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಗಳ ವೆಬ್‌ಸೈಟ್‌ನಲ್ಲಿ ಪ್ರಚುರಪಡಿಸಲಾಗುವುದು.
12	ನಿಯಮ-4ರ ಉಪನಿಯಮ 6ರಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ ಮಾತ್ರಕ್ಕೆ ಅವರ ನೇಮಕಾತಿ ಹಕ್ಕು ಎಂದು ಪರಿಭಾವಿಸತಕ್ಕದ್ದಲ್ಲ. ಆಯ್ಕೆಯಾಗುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ ಕರೆದಾಗ ಜಿಲ್ಲಾಧಿಕಾರಿಗಳ ಕಛೇರಿ ಬಳಾರಿ ಇಲ್ಲಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
13	ಅಭ್ಯರ್ಥಿಯು ಸಲ್ಲಿಸಿರುವ ದಾಖಲೆಗಳು ತಪ್ಪು ಅಥವಾ ಸುಳ್ಳು ಎಂದು ಕಂಡುಬಂದಲ್ಲಿ ನೇಮಕಾತಿ ಆದೇಶ ರದ್ದು ಪಡುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
14	ಅಂತಿಮವಾಗಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಮುನ್ನ ಯಾವುದೇ ಹಂತದಲ್ಲಿ ಯಾವುದೇ ಕಾರಣ/ಮಾಹಿತಿ ನೀಡದೆ ಈ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದು ಪಡಿಸುವ ಅಥವಾ ಹೆಚ್ಚುವರಿ ಷರತ್ತುಗಳನ್ನು ವಿಧಿಸುವ ಬಗ್ಗೆ ಅಂತಿಮ ತೀರ್ಮಾನವನ್ನು ಅಧ್ಯಕ್ಷರು, ಆಯ್ಕೆ ಮತ್ತು ನೇರನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಬಳಾರಿ ರವರಿಗೆ ಕಾಯ್ದಿರಿಸಿಕೊಂಡಿರುತ್ತದೆ.

#### ಅರ್ಜಿ ಸಲ್ಲಿಸುವ ವಿಧಾನ :-

ಅಭಿಸೂಚನೆಯ ಪ್ರತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಆಯಾ ನಗರ ಸ್ಥಳೀಯ ಸಂಸ್ಥೆಗಳಿಂದ ಪಡೆದು, ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡುವುದು. ಅಭ್ಯರ್ಥಿಯು ತನ್ನ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಅರ್ಜಿಯ ಮೇಲೆ ಅಂಟಿಸಿ, ಅದರ ಮೇಲೆ ಸಹಿ/ಹೆಬ್ಬಟ್ಟಿನ ಗುರುತು ಮಾಡುವುದು ಹಾಗೂ ಅರ್ಜಿಯ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ/ಹೆಬ್ಬಟ್ಟಿನ ಗುರುತು ಮಾಡುವುದು. ವಯಸ್ಸು ಮತ್ತು ಕೋರಿರುವ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರಗಳನ್ನು ಸಕ್ಷಮ ಪ್ರಧಿಕಾರಿಗಳಿಂದ ಪಡೆದು, ಅವುಗಳ ನಕಲು ಪ್ರತಿಗಳನ್ನು ಪೌರಾಯುಕ್ತರು, /ಮುಖ್ಯಾಧಿಕಾರಿಗಳಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿಯನ್ನು ಅಧ್ಯಕ್ಷರು, ಲೋಡರ್/ಕ್ಲೀನರ್ ನೇರ ನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಬಳಾರಿ ರವರ ಹೆಸರಿಗೆ ಸಂಬಂಧಪಟ್ಟ ಕಛೇರಿ ವೇಳೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ ಮುಖ್ಯಾಧಿಕಾರಿಗಳ ಮುಖಾಂತರ ನಿಗದಿತವಧಿಯಲ್ಲಿ ಅರ್ಜಿಯನ್ನು ಸಲ್ಲಿಸುವುದು. ಅರ್ಜಿಯನ್ನು ಸಲ್ಲಿಸುವ ಲಕೋಟೆಯ ಮೇಲೆ ಅಭ್ಯರ್ಥಿಯು ತಾವು ಅರ್ಜಿ ಸಲ್ಲಿಸುವ ಹುದ್ದೆಯ ಹೆಸರನ್ನು ತಪ್ಪದೇ ನಮೂದಿಸುವುದು. ಅವಧಿ/ಸಮಯ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:

1. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. (ಒಟ್ಟು 3)

2. ಜನ್ಮ ದಿನಾಂಕದ ದೃಢೀಕರಣಕ್ಕಾಗಿ ಶೈಕ್ಷಣಿಕ/ವಿದ್ಯಾರ್ಹತೆ ದಾಖಲೆಗಳು/ಆಧಾರ್ ಕಾರ್ಡ್/ಪಡಿತರ ಚೀಟಿ/ಮತದಾರರ ಗುರುತಿನ ಚೀಟಿ (EPIC)/ ದಾಖಲೆಗಳನ್ನು ಸಲ್ಲಿಸುವುದು. (ನೈಜತೆ ಹೊಂದಿರುವ ಯಾವುದಾದರೂ ಒಂದು ದಾಖಲೆ ಲಗತ್ತಿಸುವುದು).
3. ನೇರಪಾವತಿ ಪೌರಕಾರ್ಮಿಕರು ಹಾಗೂ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಹೊರಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದ ಮೇಲೆ ಲೋಡರ್/ಕ್ಲೀನರ್ ಹುದ್ದೆಯಲ್ಲಿ 2 ವರ್ಷಕ್ಕಿಂತ ಕಡಿಮೆ ಇಲ್ಲದೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ದಾಖಲೆ.
4. ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ನೇರಪಾವತಿಯಲ್ಲಿಯ ಪೌರಕಾರ್ಮಿಕರ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಲೋಡರ್/ಕ್ಲೀನರ್‌ರಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದಾಖಲೆಗಳನ್ನು ಪೌರಾಯುಕ್ತರು, /ಮುಖ್ಯಾಧಿಕಾರಿಗಳಿಂದ ಪಡೆದು, ದೃಢೀಕರಿಸಿ ಸಲ್ಲಿಸಬೇಕು.
5. ನೇರಪಾವತಿ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಿದ ಲೋಡರ್ / ಕ್ಲೀನರ್‌ಗೆ ಸಂಬಂಧಿಸಿದ ಆಯಾ ನಗರ ಸ್ಥಳೀಯ ಸಂಸ್ಥೆಗಳಿಂದ ವೇತನ ಪಡೆದ 02 ವರ್ಷಗಳ ದಾಖಲಾತಿ ಹಾಗೂ ಹಾಜರಾತಿ ದೃಢೀಕೃತ ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
6. ನೇರಪಾವತಿ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಿದ ಲೋಡರ್ / ಕ್ಲೀನರ್ ಕಾರ್ಮಿಕರಿಗೆ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿಯಿಂದ ಪಾವತಿಸಲಾದ ಕಾರ್ಮಿಕರ ರಾಜ್ಯ ವಿಮೆ (ಇ.ಎಸ್.ಐ) ಮತ್ತು ಕಾರ್ಮಿಕ ಭವಿಷ್ಯ ನಿಧಿ (ಇ.ಪಿ.ಎಫ್), ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸುವುದು.
7. ನೇರಪಾವತಿ ಪೌರಕಾರ್ಮಿಕರು ಹಾಗೂ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಹೊರಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದ ಮೇಲೆ ಹಾಲಿ ಕೆಲಸ ನಿರ್ವಹಿಸುತ್ತಿರುವ ಲೋಡರ್/ಕ್ಲೀನರ್ ಹುದ್ದೆಯಲ್ಲಿ 02 ವರ್ಷಗಳ ಮೇಲ್ಪಟ್ಟು ನಗರ ಸ್ಥಳೀಯ ಸಂಸ್ಥೆಗಳಿಂದ ವೇತನ ಪಾವತಿಯಾದ ದಾಖಲಾತಿಗಳನ್ನು ಲಗತ್ತಿಸುವುದು.
8. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ನಮೂನೆ “ಡಿ” ಯಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ “ಇ” ಯಲ್ಲಿ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ ಸಂಬಂಧಿಸಿದ ಅಭ್ಯರ್ಥಿಗಳು ನಮೂನೆ “ಎಫ್” ನಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.
9. ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ 96 ಸೇನನಿ 2005 ದಿನಾಂಕ 10/08/2005 ರ ಪ್ರಕಾರ ನಿಗದಿತ ನಮೂನೆ-2 ರಲ್ಲಿ ಅಧಿಕೃತ ಅಧಿಕಾರಿಗಳಿಂದ ಪಡೆದು ಅದನ್ನು ಪೌರಾಯುಕ್ತರು, /ಮುಖ್ಯಾಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
10. ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ ತಿರಸ್ಕೃತಗೊಂಡಲ್ಲಿ, ಅವರು ಗ್ರಾಮೀಣ ಮೀಸಲಾತಿಗೂ ಅನರ್ಹರಾಗಿರುತ್ತಾರೆ.
11. ಅಂಗವಿಕಲ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿನಾಂಕ:19.11.2005 ರ ಸರ್ಕಾರದ ಅಧಿಕೃತ ಜ್ಞಾಪನಾ ಪತ್ರ ಸಂಖ್ಯೆ:ಸಿಆಸುಇ/115/ಸೇನನಿ/2005ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.
12. ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆ:ಸಿಆಸುಇ/44/ಸೇನನಿ/2001, ದಿನಾಂಕ 27/07/2001 ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.
13. ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ / ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು ಸಲ್ಲಿಸುವುದು.

ವಿಶೇಷ ಸೂಚನೆಗಳು :-

1. ಅರ್ಜಿಯನ್ನು ಮಾರಾಟ ಮಾಡಲಾಗುವುದಿಲ್ಲ. ಅರ್ಜಿ ನಮೂನೆಯನ್ನು ಆಯಾ ನಗರ ಸ್ಥಳೀಯ ಸಂಸ್ಥೆಗಳ ಕಛೇರಿಯಿಂದ ಪಡೆಯುವುದು.
2. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಧ್ಯಕ್ಷರು, ಪೌರಕಾರ್ಮಿಕರ ನೇರ ನೇಮಕಾತಿ (ವಿಶೇಷ) ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ಬಳ್ಳಾರಿ ಜಿಲ್ಲೆ ರವರ ಹೆಸರಿನಲ್ಲಿ ಪೌರಾಯುಕ್ತರು/ಮುಖ್ಯಾಧಿಕಾರಿಗಳು ಆಯಾ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಸಲ್ಲಿಸುವುದು. ನೇರವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
3. ಅರ್ಜಿಯೊಂದಿಗೆ ಲಗತ್ತಿಸುವ ಎಲ್ಲಾ ಪ್ರಮಾಣ ಪತ್ರಗಳನ್ನು ಮತ್ತು ದಾಖಲೆಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದು ಲಗತ್ತಿಸಿರಬೇಕು ಮತ್ತು ಕಡ್ಡಾಯವಾಗಿ ಪೌರಾಯುಕ್ತರು/ಮುಖ್ಯಾಧಿಕಾರಿಗಳು ರವರಿಂದ ದೃಢೀಕರಿಸಿರಬೇಕು.
4. ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಯ ಖಾಯಂ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು. ಒಂದು ವೇಳೆ ಅಭ್ಯರ್ಥಿಯ ವಿಳಾಸ ಬದಲಾವಣೆಯಾದಲ್ಲಿ ತಕ್ಷಣವೇ ಈ ಕಚೇರಿಗೆ ಮಾಹಿತಿ ತಿಳಿಸಬೇಕು. ತಪ್ಪಿದಲ್ಲಿ ಮುಂದಿನ ಪತ್ರ ವ್ಯವಹಾರಗಳಿಗೆ ಅಭ್ಯರ್ಥಿಗಳೇ ಜವಾಬ್ದಾರರು.
5. ಈ ಅಧಿಸೂಚನೆಯು ಚಾಲ್ತಿಯಲ್ಲಿರುವ ಮತ್ತು ಕಾಲ-ಕಾಲಕ್ಕೆ ಸರ್ಕಾರದಿಂದ ಹೊರಡಿಸಲ್ಪಡುವ ಆದೇಶಗಳಿಗೆ ಒಳಪಟ್ಟಿರುತ್ತವೆ.
6. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ದಿನಾಂಕವು ಸಾರ್ವಜನಿಕ ಎಂದು ಘೋಷಿಸಿದಲ್ಲಿ ಮುಂದಿನ ಕಚೇರಿ ಕೆಲಸದ ದಿನ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಎಂದು ತಿಳಿಯುವುದು.
7. ಈ ಮೇಲಿನ ಸೂಚನೆಗಳಿಗೆ ಅನುಸಾರವಾಗಿ ದಾಖಲೆಗಳನ್ನು ಒದಗಿಸಲು ತಪ್ಪಿದಲ್ಲಿ ಅಂತಹ ಅಭ್ಯರ್ಥಿಯ ಅರ್ಜಿಯನ್ನು ತಿರಸ್ಕರಿಸಲಾಗುವುದು.
8. ಅಭ್ಯರ್ಥಿಯು ನಕಲಿ ಅಭ್ಯರ್ಥಿಯಾಗಿರುವನೆಂದು ಅಥವಾ ಖೋಟಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗೆ ನಡೆಸಲಾದ ಪರಿಶೀಲನೆ ಪ್ರಕ್ರಿಯೆಗಳ ಸಂದರ್ಭಗಳಲ್ಲಿ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿ ಸಂಬಂಧದಲ್ಲಿ ಯಾವುದೇ ಇತರೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು ಕಂಡು ಬಂದಲ್ಲಿ ಅವನು/ಅವಳು ಸ್ವತಃ ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೇ, ಹುದ್ದೆಯ ಆಯ್ಕೆಯಿಂದ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.

ಅಧ್ಯಕ್ಷರು,  
ಪೌರಕಾರ್ಮಿಕರ ನೇರ ನೇಮಕಾತಿ (ವಿಶೇಷ )  
ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು,  
ಬಳ್ಳಾರಿ ಜಿಲ್ಲೆ.



ಜಿಲ್ಲಾ ನಗರಾಭಿವೃದ್ಧಿ ಕೋಶ  
ಜಿಲ್ಲಾಧಿಕಾರಿಗಳ ಕಾರ್ಯಾಲಯ  
ಕೊಪ್ಪಳ



ಕರ್ನಾಟಕ ಸರ್ಕಾರ

ಕಛೇರಿ ದೂರವಾಣಿ : 08539-221895

ಫ್ಯಾಕ್ಸ್ ನಂ. : 08539-221235

e-mail : [itstaff\\_dudc\\_koppal@yahoo.com](mailto:itstaff_dudc_koppal@yahoo.com)

ಕಂ.ಸಂ 74963:ಕೆಓಪಿ-ಡಿಎಸ್-11/6/2022

ದಿನಾಂಕ : 18- 01-2023

### :: ನೇಮಕಾತಿ ಅಧಿಸೂಚನೆ ::

ವಿಷಯ : ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರಕಾರ್ಮಿಕರ ನೇಮಕಾತಿ( ವಿಶೇಷ ) ನಿಯಮಗಳ ರೀತ್ಯಾ ನೇರ ನೇಮಕಾತಿ ಮಾಡುವ ಬಗ್ಗೆ.

ಉಲ್ಲೇಖ 1 ಮಾನ್ಯ ಸರ್ಕಾರದ ಅಧಿಸೂಚನೆ ಸಂಖ್ಯೆ:ಯು.ಡಿ.ಡಿ./176/ಜಿ.ಇ.ಎಲ್-2022(ಪಿ-2)(ಇ)ದಿನಾಂಕ:23-11-2022.

2 ಮಾನ್ಯ ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ರವರ ಪತ್ರಸಂಖ್ಯೆ 829105/ಡಿಎಂ.ಎ/ಇ.ಎಸ್.ಟಿ2/ಓಟಿಹೆಚ್/09/2022 ದಿನಾಂಕ 09-01-2023

\* \* \* \* \*

ಸರ್ಕಾರದ ಅಧಿಸೂಚನೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇರ ನೇಮಕಾತಿಯಡಿ ನೇಮಕಾತಿ ಮಾಡಲು ಉಲ್ಲೇಖಿತ ಸರ್ಕಾರದ ಅಧಿಸೂಚನೆಯಂತೆ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಕರ್ನಾಟಕ ಪ್ರರಸಭೆಗಳ ( ನಗರಸಭೆಗಳು, ಪ್ರರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳ ಪೌರಕಾರ್ಮಿಕರ ನೇಮಕಾತಿ) ವಿಶೇಷ ನಿಯಮಗಳ ರೀತ್ಯಾ ನೇಮಕಾತಿ ಮಾಡುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ಯು.ಡಿ.ಡಿ./176/ಜಿ.ಇ.ಎಲ್-2022(ಪಿ-2)(ಇ) ದಿನಾಂಕ:23-11-2022 ರಲ್ಲಿ ತಿಳಿಸಿದಂತೆ ಸ್ಥಳೀಯ ಸಂಸ್ಥೆವಾರು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಹಾಗೂ ಮೀಸಲಾತಿ ವಿವರಗಳನ್ನು ಈ ಕೆಳಕಾಣಿಸಿದಂತೆ ಪ್ರಚುರಪಡಿಸಿದೆ.

1. ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸತಕ್ಕದ್ದು.
2. ಅಭ್ಯರ್ಥಿಗಳು ಅರ್ಜಿಯಲ್ಲಿ ಕೋರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಧಿಸೂಚನೆಯ ಅನುಬಂಧದಲ್ಲಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
3. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕಾಲಮಿತಿ ಹಾಗೂ ವಿಳಾಸ

ವಿವರ	ದಿನಾಂಕ	ಅರ್ಜಿ ನಮೂನೆ ಪಡೆಯುವ ಹಾಗೂ ಸಲ್ಲಿಸುವ ವಿಳಾಸ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಪ್ರಾರಂಭಿಕ ದಿನಾಂಕ	18-01-2023	ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಪೌರಕಾರ್ಮಿಕರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂದರೆ ನಗರಸಭೆ ಕೊಪ್ಪಳ, ಗಂಗಾವತಿ, ಪ್ರರಸಭೆ ಕುಷ್ಟಗಿ, ಕಾರಟಗಿ, ಪಟ್ಟಣ ಪಂಚಾಯತ ಯಲಬುರ್ಗಾ, ಕುಕನೂರ, ತಾವರಗೇರಾ, ಕನಕಗಿರಿ, ಭಾಗ್ಯನಗರ, ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ	16-02-2023	

ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆ ಮತ್ತು ಇತರೆ ವಿವರ

ನಗರ ಸ್ಥಳೀಯ ಸಂಸ್ಥೆ ಹೆಸರು	ಹುದ್ದೆಯ ಹೆಸರು ಹಾಗೂ ವೇತನ ಶ್ರೇಣಿ	ಭರ್ತಿ ಮಾಡ ಬೇಕಾದ ಹುದ್ದೆಗಳ ಸಂಖ್ಯೆ	ಕನಿಷ್ಠ ವಿದ್ಯಾರ್ಹತೆ/ ಅರ್ಹತೆಗಳು
ನಗರಸಭೆ ಕೊಪ್ಪಳ	ಪೌರಕಾರ್ಮಿಕರು ಹುದ್ದೆಯ ವೇತನ ಶ್ರೇಣಿ 17000-28950	ಪೌರಕಾರ್ಮಿಕರು-26	1. ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ನಗರಸಭೆ ಗಂಗಾವತಿ		ಪೌರಕಾರ್ಮಿಕರು-43	2. ಕನ್ನಡ ಮಾತನಾಡಲು ಗೊತ್ತಿರಬೇಕು.
ಪ್ರರಸಭೆ ಕುಷ್ಟಗಿ		ಪೌರಕಾರ್ಮಿಕರು-25	3. ಅರ್ಜಿ ಸಲ್ಲಿಸುವ ಪೌರಕಾರ್ಮಿಕರು

ಪುರಸಭೆ ಕಾರಟಗಿ		ಪೌರಕಾರ್ಮಿಕರು-30	ಹಾಲಿ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಲೋಡರ್/ಕ್ಲೀನರ್ ಆಧಾರದ ಮೇಲೆ 02 ವರ್ಷಕ್ಕಿಂತ ಕಡಿಮೆ ಇಲ್ಲದೇ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರಬೇಕು.
ಪ.ಪಂ ಯಲಬುರ್ಗಾ		ಪೌರಕಾರ್ಮಿಕರು-15	
ಪ.ಪಂ ಕುಕನೂರ		ಪೌರಕಾರ್ಮಿಕರು-11	
ಪ.ಪಂ ತಾವರಗೇರಾ		ಪೌರಕಾರ್ಮಿಕರು-21	
ಪ.ಪಂ ಕನಕಗಿರಿ		ಪೌರಕಾರ್ಮಿಕರು 18	
ಪ.ಪಂ ಭಾಗ್ಯನಗರ		ಪೌರಕಾರ್ಮಿಕರು-23	

ಕೊಪ್ಪಳ ನಗರಸಭೆಯಲ್ಲಿ ನೇರ ನೇಮಕಾತಿಗಾಗಿ ಖಾಲಿ ಇರುವ 26 ಪೌರಕಾರ್ಮಿಕರ ಹುದ್ದೆಗಳಿಗೆ ರೋಸ್ಟರ ಬಿಂದು ವರ್ಗೀಕರಣ ಪಟ್ಟಿ

ಕ್ರ. ಸಂ.	ವರ್ಗೀಕರಣದ ವಿವರ	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ಮಾಜಿ ಸೈನಿಕರು	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತರು	ತೃತೀಯ ಲಿಂಗ	ಒಟ್ಟು
1	ಪ.ಜಾ.	1	1	1	1	0	0	0	0	4
2	ಪ.ಪಂ.	1	1	0	0	0	0	0	0	2
3	ಪ.ವರ್ಗ-1	1	0	0	0	0	0	0	0	1
4	ಪ್ರವರ್ಗ-2ಎ	1	1	1	1	0	0	0	0	4
5	ಪ್ರವರ್ಗ-2ಬಿ	1	0	0	0	0	0	0	0	1
6	ಪ್ರವರ್ಗ-3ಎ	1	0	0	0	0	0	0	0	1
7	ಪ್ರವರ್ಗ-3ಬಿ	1	0	0	0	0	0	0	0	1
8	ಸಾಮಾನ್ಯ	2	5	3	1	1	0	0	0	12
	ಒಟ್ಟು	9	8	5	3	1	0	0	0	26

ಗಂಗಾವತಿ ನಗರಸಭೆಯಲ್ಲಿ ನೇರ ನೇಮಕಾತಿಗಾಗಿ ಖಾಲಿ ಇರುವ 43 ಪೌರಕಾರ್ಮಿಕರ ಹುದ್ದೆಗಳಿಗೆ ರೋಸ್ಟರ ಬಿಂದು ವರ್ಗೀಕರಣ ಪಟ್ಟಿ

ಕ್ರ. ಸಂ.	ವರ್ಗೀಕರಣದ ವಿವರ	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ಮಾಜಿ ಸೈನಿಕರು	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತರು	ತೃತೀಯ ಲಿಂಗ	ಒಟ್ಟು
1	ಪ.ಜಾ.	2	2	2	1	0	0	0	0	7
2	ಪ.ಪಂ.	1	1	1	1	0	0	0	0	4
3	ಪ.ವರ್ಗ-1	1	1	0	0	0	0	0	0	2
4	ಪ್ರವರ್ಗ-2ಎ	1	2	2	1	0	0	0	0	6
5	ಪ್ರವರ್ಗ-2ಬಿ	1	1	0	0	0	0	0	0	2
6	ಪ್ರವರ್ಗ-3ಎ	1	0	0	0	0	0	0	0	1
7	ಪ್ರವರ್ಗ-3ಬಿ	1	1	0	0	0	0	0	0	2
8	ಸಾಮಾನ್ಯ	2	7	5	1	1	1	1	1	19
	ಒಟ್ಟು	10	15	10	4	1	1	1	1	43



8	ಸಾಮಾನ್ಯ	2	2	2	1	0	0	0	0	7
	ಒಟ್ಟು	7	4	3	1	0	0	0	0	15

ಕುಕನೂರ ಪಟ್ಟಣ ಪಂಚಾಯತಿಯಲ್ಲಿ ನೇರ ನೇಮಕಾತಿಗಾಗಿ ಖಾಲಿ ಇರುವ 11 ಪೌರಕಾರ್ಮಿಕರ ಹುದ್ದೆಗಳಿಗೆ ರೋಸ್ಟರ ಬಿಂದು ವರ್ಗೀಕರಣ ಪಟ್ಟಿ

ಕ್ರ. ಸಂ.	ವರ್ಗೀಕರಣದ ವಿವರ	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ಮಾಜಿ ಸೈನಿಕರು	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತರು	ತೃತೀಯ ಲಿಂಗ	ಒಟ್ಟು
1	ಪ.ಜಾ.	1	1	0	0	0	0	0	0	2
2	ಪ.ಪಂ.	1	0	0	0	0	0	0	0	1
3	ಪ.ವರ್ಗ-1	1	0	0	0	0	0	0	0	1
4	ಪ್ರವರ್ಗ-2ಎ	1	0	0	0	0	0	0	0	1
5	ಪ್ರವರ್ಗ-2ಬಿ	1	0	0	0	0	0	0	0	1
6	ಪ್ರವರ್ಗ-3ಎ	0	0	0	0	0	0	0	0	0
7	ಪ್ರವರ್ಗ-3ಬಿ	0	0	0	0	0	0	0	0	0
8	ಸಾಮಾನ್ಯ	1	2	1	1	0	0	0	0	5
	ಒಟ್ಟು	6	3	1	1	0	0	0	0	11

ತಾವರಗೇರಾ ಪಟ್ಟಣ ಪಂಚಾಯತಿಯಲ್ಲಿ ನೇರ ನೇಮಕಾತಿಗಾಗಿ ಖಾಲಿ ಇರುವ 21 ಪೌರಕಾರ್ಮಿಕರ ಹುದ್ದೆಗಳಿಗೆ ರೋಸ್ಟರ ಬಿಂದು ವರ್ಗೀಕರಣ ಪಟ್ಟಿ

ಕ್ರ. ಸಂ.	ವರ್ಗೀಕರಣದ ವಿವರ	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ಮಾಜಿ ಸೈನಿಕರು	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತರು	ತೃತೀಯ ಲಿಂಗ	ಒಟ್ಟು
1	ಪ.ಜಾ.	1	1	1	0	0	0	0	0	3
2	ಪ.ಪಂ.	1	1	0	0	0	0	0	0	2
3	ಪ.ವರ್ಗ-1	1	0	0	0	0	0	0	0	1
4	ಪ್ರವರ್ಗ-2ಎ	1	1	1	0	0	0	0	0	3
5	ಪ್ರವರ್ಗ-2ಬಿ	1	0	0	0	0	0	0	0	1
6	ಪ್ರವರ್ಗ-3ಎ	1	0	0	0	0	0	0	0	1
7	ಪ್ರವರ್ಗ-3ಬಿ	1	0	0	0	0	0	0	0	1
8	ಸಾಮಾನ್ಯ	2	3	3	1	0	0	0	0	9
	ಒಟ್ಟು	9	6	5	1	0	0	0	0	21

ಕನಕಗಿರಿ ಪಟ್ಟಣ ಪಂಚಾಯತಿಯಲ್ಲಿ ನೇರ ನೇಮಕಾತಿಗಾಗಿ ಖಾಲಿ ಇರುವ 18 ಪೌರಕಾರ್ಮಿಕರ ಹುದ್ದೆಗಳಿಗೆ ರೋಸ್ಟರ ಬಿಂದು ವರ್ಗೀಕರಣ ಪಟ್ಟಿ

ಕ್ರ. ಸಂ.	ವರ್ಗೀಕರಣದ ವಿವರ	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ಮಾಜಿ ಸೈನಿಕರು	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತರು	ತೃತೀಯ ಲಿಂಗ	ಒಟ್ಟು
1	ಪ.ಜಾ.	1	1	1	0	0	0	0	0	3
2	ಪ.ಪಂ.	1	1	0	0	0	0	0	0	2
3	ಪ.ವರ್ಗ-1	1	0	0	0	0	0	0	0	1

4	ಪ್ರವರ್ಗ-2ಎ	1	1	0	0	0	0	0	0	2
5	ಪ್ರವರ್ಗ-2ಬಿ	1	0	0	0	0	0	0	0	1
6	ಪ್ರವರ್ಗ-3ಎ	1	0	0	0	0	0	0	0	1
7	ಪ್ರವರ್ಗ-3ಬಿ	0	0	0	0	0	0	0	0	0
8	ಸಾಮಾನ್ಯ	2	3	2	1	0	0	0	0	8
	<b>ಒಟ್ಟು</b>	<b>8</b>	<b>6</b>	<b>3</b>	<b>1</b>	<b>0</b>	<b>0</b>	<b>0</b>	<b>0</b>	<b>18</b>

ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ ನೇರ ನೇಮಕಾತಿಗಾಗಿ ಖಾಲಿ ಇರುವ 23 ಪೌರಕಾರ್ಮಿಕ ಹುದ್ದೆಗಳಿಗೆ ರೋಸ್ಟರ ಬಿಂದು ವರ್ಗೀಕರಣ ಪಟ್ಟಿ

ಕ್ರ. ಸಂ.	ವರ್ಗೀಕರಣದ ವಿವರ	ಇತರೆ	ಮಹಿಳಾ ಅಭ್ಯರ್ಥಿ	ಗ್ರಾಮೀಣ ಅಭ್ಯರ್ಥಿ	ಅಂಗವಿಕಲ ಅಭ್ಯರ್ಥಿ	ಮಾಜಿ ಸೈನಿಕರು	ಕನ್ನಡ ಮಾಧ್ಯಮ ಅಭ್ಯರ್ಥಿ	ಯೋಜನಾ ನಿರಾಶ್ರಿತರು	ತೃತೀಯ ಲಿಂಗ	ಒಟ್ಟು
1	ಪ.ಜಾ.	1	1	1	1	0	0	0	0	4
2	ಪ.ಪಂ.	1	1	0	0	0	0	0	0	2
3	ಪ.ವರ್ಗ-1	1	0	0	0	0	0	0	0	1
4	ಪ್ರವರ್ಗ-2ಎ	1	1	1	0	0	0	0	0	3
5	ಪ್ರವರ್ಗ-2ಬಿ	1	0	0	0	0	0	0	0	1
6	ಪ್ರವರ್ಗ-3ಎ	1	0	0	0	0	0	0	0	1
7	ಪ್ರವರ್ಗ-3ಬಿ	1	0	0	0	0	0	0	0	1
8	ಸಾಮಾನ್ಯ	2	3	3	1	1	0	0	0	10
	<b>ಒಟ್ಟು</b>	<b>9</b>	<b>6</b>	<b>5</b>	<b>2</b>	<b>1</b>	<b>0</b>	<b>0</b>	<b>0</b>	<b>23</b>

ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡುವ ಮೊದಲು ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ಭರ್ತಿ ಮಾಡುವ ಕುರಿತು ಸೂಚನೆಗಳು ಅರ್ಹತೆ ಷರತ್ತುಗಳನ್ನು ಓದಿಕೊಳ್ಳತಕ್ಕದ್ದು ನೇಮಕಾತಿ ಪ್ರಾಧಿಕಾರವು ದೃಢೀಕರಿಸಿ ನೀಡಿರುವ ಹುದ್ದೆಗಳ ಮೀಸಲಾತಿಗೆ ಸಂಬಂಧಿಸಿದ ಅಂಕಣದಲ್ಲಿ ಉಪಯೋಗಿಸಿದ ಪದಗಳ ಅರ್ಥವನ್ನು ಈ ಕೆಳಕಂಡಂತೆ ಅರ್ಥೈಸಿಕೊಳ್ಳಬೇಕು.

ಸಾ	ಸಾಮಾನ್ಯ
ಪ.ಜಾತಿ	ಪರಿಶಿಷ್ಟ ಜಾತಿ
ಪ.ಪಂ	ಪರಿಶಿಷ್ಟ ಪಂಗಡ
ಪ್ರ.ವರ್ಗ-1	ಪ್ರವರ್ಗ-1
ಪ್ರವರ್ಗ-2ಎ	ಪ್ರವರ್ಗ-2ಎ
ಪ್ರವರ್ಗ-2ಬಿ	ಪ್ರವರ್ಗ-2ಬಿ
ಪ್ರವರ್ಗ-3ಎ	ಪ್ರವರ್ಗ-3ಎ
ಪ್ರವರ್ಗ-3ಬಿ	ಪ್ರವರ್ಗ-3ಬಿ

**ಅಭ್ಯರ್ಥಿಗಳಿಗೆ ಸೂಚನೆ ಮತ್ತು ಷರತ್ತುಗಳು :**

- 1) ಕರ್ನಾಟಕ ಪ್ರರಸಭೆ( ಅಧಿಕಾರಿ ಮತ್ತು ನೌಕರರ ನೇಮಕಾತಿ) ನಿಯಮಗಳು 2010 ನಿಯಮ 2(ಸಿ) ವಿವರಿಸಿದ ಅಧಿಕಾರದಂತೆ ನೇಮಕಾತಿ ಪ್ರಕ್ರಿಯೆ ಜರುಗಿಸಲಾಗುವುದು.
- 2) **ನೇರ ಪಾವತಿ** ಎಂದರೆ ನೇರವಾಗಿ ಕೆಲಸಕ್ಕೆ ತೆಗೆದುಕೊಂಡು ಸ್ಥಳೀಯ ಸಂಸ್ಥೆಗಳಿಂದ ಸಂಭಾವನೆಯನ್ನು ನೇರವಾಗಿ ಪಡೆಯುತ್ತಿರುವ ಪೌರಕಾರ್ಮಿಕರು.

- 3) ಕ್ಷೇಮಾಭಿವೃದ್ಧಿ ಎಂದರೆ ಕರ್ನಾಟಕ ರಾಜ್ಯ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ( ಕರ್ನಾಟಕ ಕಾಯ್ದೆ 2013 ರ ಕಲಂ 19) ಅಡಿಯಲ್ಲಿ ಕರ್ನಾಟಕ ರಾಜ್ಯದ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು.
- 4) ಪೌರಕಾರ್ಮಿಕರು ಎಂದರೆ ರಾಜ್ಯದ ನಗರಸಭೆ ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ನೇರ ಪಾವತಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನದ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದ ಸೇವೆಯನ್ನು ಸಲ್ಲಿಸಿರುವ ಮತ್ತು ಈ ನಿಯಮಗಳ ಪ್ರಾರಂಭದ ದಿನಾಂಕದಿಂದಲೂ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿ ಅಥವಾ ವ್ಯಕ್ತಿಗಳು.
- 5) ಅನುಸೂಚಿ ಎಂದರೆ ಈ ನಿಯಮಗಳಲ್ಲಿ ಹೇಳಿದ ಅನುಸೂಚಿ.
- 6) ಖಾಲಿ ಹುದ್ದೆಗಳು ಎಂದರೆ ಈ ನಿಯಮಗಳ ಮೂಲಕ ಭರ್ತಿ ಮಾಡ ಬೇಕಾದ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಸಂಖ್ಯೆಯ ಪೌರಕಾರ್ಮಿಕರ ವೃಂದದ ಖಾಲಿ ಹುದ್ದೆಗಳು.  
ಈ ನಿಯಮಗಳಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಪದಗಳು ಮತ್ತು ಪದಾವಳಿಗಳು ಕರ್ನಾಟಕ ಪುರಸಭೆ( ಅಧಿಕಾರಿ ಮತ್ತು ನೌಕರರ ನೇಮಕಾತಿ) ನಿಯಮಗಳು, 2010ರಲ್ಲಿ ಅವುಗಳಿಗೆ ನೀಡಲಾದ ಅರ್ಥವನ್ನು ಅನ್ವಯಿಸತಕ್ಕದ್ದು.
- 7) ವಯೋಮಿತಿ
  - (1) ಕರ್ನಾಟಕ ನಾಗರಿಕ ಸೇವಾ ( ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮಗಳು ಅಥವಾ ಕರ್ನಾಟಕ ಪುರಸಭೆ (ಅಧಿಕಾರಿ ಮತ್ತು ನೌಕರರ ನೇಮಕಾತಿ) ನಿಯಮಗಳು 2010ರ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಸದರಿ ಅಧಿಸೂಚನೆ ಜಾರಿಗೆ ಬಂದ ದಿನಾಂಕದಿಂದ ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರತಕ್ಕದ್ದಲ್ಲ.
  - (2) ಅಭ್ಯರ್ಥಿಗಳ ವಯಸ್ಸನ್ನು ಶೈಕ್ಷಣಿಕ ದಾಖಲಾತಿಗಳು/ ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ / ಪಡಿತರ ಚೀಟಿ ದಾಖಲೆಗಳನ್ನಾಧರಿಸಿ ನಿರ್ಧರಿಸಲಾಗುವುದು.
- 8) ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಸಿ.ಆ.ಸುಇ 179 2020 ಸೇನೆನಿ ದಿನಾಂಕ 06-07-2021ರ ಆದೇಶದಲ್ಲಿ ತೃತೀಯ ಲಿಂಗದವರಿಗೆ ಶೇಕಡಾ 1 ಮೀಸಲಾತಿ ನೀಡಿರುವುದರಿಂದ ಮೇಲೆ ತಿಳಿಸಿದ ಕೋಷ್ಟಕದಲ್ಲಿ ಸಾಮಾನ್ಯ ಅಭ್ಯರ್ಥಿ ಕಾಲಂನಲ್ಲಿ 1 ಹುದ್ದೆ ಮೀಸಲಿರಿಸಿದೆ.

ವರ್ಗ	ಕನಿಷ್ಠ	ಗರಿಷ್ಠ
ಪ.ಜಾತಿ/ ಪ.ಪಂ./ಪ್ರ-1, 2ಎ, 2ಬಿ, 3ಎ, 3ಬಿ/ ಸಾಮಾನ್ಯ ವರ್ಗ/ ಇತರೆ	18	55

- 9) ಅರ್ಜಿಗಳನ್ನು ಆಯಾ ನಗರಸಭೆ/ ಪುರಸಭೆ/ಪಟ್ಟಣ ಪಂಚಾಯತಿಗಳಿಗೆ ನೇರವಾಗಿ ಸಲ್ಲಿಸಿ, ಸ್ವೀಕೃತಿಪಡೆಯತಕ್ಕದ್ದು ಅಂಚೆಮೂಲಕ/ ಮಿಂಚಂಚೆ ಮೂಲಕ ಅಥವಾ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
- 10) ಕೊನೆಯ ದಿನಾಂಕದ ನಂತರ ಹಾಕಿದ ಅರ್ಜಿಯನ್ನು ಮತ್ತು ಅಪೂರ್ಣವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- 11) ಮೀಸಲಾತಿಯಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು (ಅಧ್ಯಕ್ಷರು, ಜಾತಿ ಆದಾಯ ಪರಿಶೀಲನಾ ಸಮಿತಿ) ಸಿಂಧುತ್ವ ಪ್ರಮಾಣ ಪತ್ರ ಪಡೆದ ನಂತರ ನೇಮಕಾತಿ ಆದೇಶ ನೀಡಲಾಗುವುದು.
- 12) ಇತರೆ ವರ್ಗೀಕರಣದ ಅಡಿಯಲ್ಲಿ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣ ಪತ್ರಗಳನ್ನು ಅರ್ಜಿಯ ಜೊತೆಗೆ ಸಲ್ಲಿಸತಕ್ಕದ್ದು. (ಕಲಂ-6 The Transgender Persons (Protection of Rights) Act 2019)

- 13) ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ ಕೊಪ್ಪಳ ಇವರು ಕಾಯ್ದಿರಿಸಿಕೊಂಡಿರುತ್ತಾರೆ.
- 14) ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ/ಕ್ಷೇಮಾಭಿವೃದ್ಧಿ/ದಿನಗೂಲಿ/ ಗುತ್ತಿಗೆ ಆಧಾರ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಹೊರಗುತ್ತಿಗೆ ಆಧಾರದ ಕ್ಷೇಮಾಭಿವೃದ್ಧಿ / ದಿನಗೂಲಿ/ ಗುತ್ತಿಗೆ ಆಧಾರ/ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಗಿ ಈಗಲೂ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸೇವೆ ಸಲ್ಲಿಸುತ್ತಿರುವ ದಾಖಲೆಗಳನ್ನು ದೃಢೀಕರಿಸಿ ಸಲ್ಲಿಸಬೇಕು.
- 15) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರು ಪಿ.ಎಫ್/ಇ.ಎಸ್.ಎ ಮತ್ತು ಹೊರಗುತ್ತಿಗೆ ಏಜೆನ್ಸಿಯವರು ವೇತನವನ್ನು ಜಮಾ ಮಾಡಿರುವ ದಾಖಲೆಗಳ ದೃಢೀಕೃತ ಪ್ರತಿಗಳು ಸಲ್ಲಿಸುವುದು.
- 16) ವಯಸ್ಸಿನ ಬಗ್ಗೆ ವಿದ್ಯಾರ್ಹತೆ ಪ್ರಮಾಣ ಪತ್ರ ಆಧಾರ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿಗಳ ದೃಢೀಕೃತ ಜಿರಾಕ್ ಪ್ರತಿಗಳು.
- 17) ಕನಿಷ್ಠ ದೇಹ ದಾರ್ಢ್ಯತೆ ಹೊಂದಿರಬೇಕು ಅರ್ಜಿ ಸಲ್ಲಿಕೆ ಹಾಗೂ ಆಯ್ಕೆ ಸಮಯದಲ್ಲಿ ಸರಕಾರಿ ವೈದ್ಯರ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

**18) ಅಂಗವಿಕಲ ಅಭ್ಯರ್ಥಿಗಳು :**

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 128 ಸೆನೆನಿ 2006 ದಿನಾಂಕ 01-08-2009 ರಂತೆ 4 ಮತ್ತು 24ನೇ ಬಿಂದುಗಳನ್ನು ದೃಷ್ಟಿ ಮಾಂದ್ಯತೆ ಹೊಂದಿದ ಅಭ್ಯರ್ಥಿಗಳಿಗೆ ಮೀಸಲಿರಿಸಬೇಕಾಗಿರುತ್ತದೆ. ಪ್ರಸ್ತುತ “ಡಿ” ಗ್ರೂಪ್ ( ಪೌರಕಾರ್ಮಿಕ) ನೇಮಕಾತಿಯಲ್ಲಿ ಸಾಮಾನ್ಯ ವರ್ಗದಡಿ ಅಂಗವಿಕಲತೆ ಬಿಂದು 4 ಆಗಿರುತ್ತದೆ. ಆದರೆ ಸರ್ಕಾರದ ಆದೇಶ ಸಂಖ್ಯೆ ಡಿಪಿಎಆರ್ 54 ಎಸ್.ಆರ್.ಆರ್ 2012 ದಿನಾಂಕ 23-06-2012 ರಂತೆ “ಡಿ” ಗ್ರೂಪ್ ಪೌರಕಾರ್ಮಿಕ ಹುದ್ದೆಗೆ ದೃಷ್ಟಿ ಮಾಂದ್ಯತೆಯನ್ನು ಪರಿಗಣಿಸಲಾಗುವದಿಲ್ಲ ಅಲ್ಲದೇ ಈ ಹುದ್ದೆಗಳು ಸ್ವಚ್ಛತಾ ಕಾರ್ಯಗಳಿಗೆ ಸಂಬಂಧಿಸಿದ ಹುದ್ದೆಗಳಾಗಿದ್ದು, ದೈಹಿಕ ಶ್ರಮದ ಅಗತ್ಯವಿರುತ್ತದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಕುಷ್ಟರೋಗದಿಂದ ಗುಣಮುಖರಾದವರು (Leprosy Cured), ಶ್ರವಣ ದೋಷ (Hearing Impaired) ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುವುದು.

**19) ಜಾತಿ/ ಮೀಸಲಾತಿ ಪ್ರಮಾಣ ಪತ್ರಗಳು :-**

ಮೀಸಲಾತಿ ಸೌಲಭ್ಯ ಅಪೇಕ್ಷಿಸುವ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರಗಳನ್ನು ಚಾಲ್ತಿಯಲ್ಲಿರುವ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ (ಸಂಬಂಧಪಟ್ಟ ತಹಶೀಲ್ದಾರ್ ರಿಂದ) ಪಡೆದು ಸಲ್ಲಿಸುವುದು ಮತ್ತು ಮೂಲ ದಾಖಲೆಗಳನ್ನು ಪರಿಶೀಲಿಸುವ ದಿನಾಂಕದಂದು ಹಾಜರುಪಡಿಸತಕ್ಕದ್ದು.

**20) ಯೋಜನಾ ನಿರಾಶ್ರಿತರಾದ ಕುಟುಂಬದ ಅಭ್ಯರ್ಥಿಗಳು :-**

ಸರ್ಕಾರದ ಯೋಜನೆಗಳಿಂದ ನಿರಾಶ್ರಿತರ ಕುಟುಂಬದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳನ್ನು ಕ್ಲೇಮ್ ಮಾಡುವ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರ್ ರವರು ನೀಡಿದ ಪ್ರಮಾಣ ಪತ್ರವನ್ನು ಪಡೆದಿರಬೇಕು.

**21) ಮಾಜಿ ಸೈನಿಕರ ಕುಟುಂಬದ ಅಭ್ಯರ್ಥಿಗಳು :-**

ಮಾಜಿ ಸೈನಿಕರು ಎನ್ನುವ ಬಗ್ಗೆ ಅಥವಾ ಭಾರತ ದೇಶದ ಒಕ್ಕೂಟ ಸಶಸ್ತ್ರ ದಳದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಮರಣ ಹೊಂದಿದ ಅಥವಾ ಶಾಶ್ವತವಾಗಿ ಅಂಗಹೀನರಾದ ವ್ಯಕ್ತಿಗಳ ಕುಟುಂಬದ ಸದಸ್ಯರು ಎಂಬ ಬಗ್ಗೆ ಸಕ್ಷಮ ಮಿಲಿಟರಿ ಅಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಪಡೆದಿರಬೇಕು.

**22) ಗ್ರಾಮೀಣ ಅಭ್ಯರ್ಥಿ :-**

ಗ್ರಾಮೀಣ ಅಭ್ಯರ್ಥಿ ಎಂದರೆ, ಒಂದು ಹುದ್ದೆಯಾಗಿ ನಿಯಮಿಸಲಾದ ಅರ್ಹತಾ ಪರೀಕ್ಷೆಯು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಾಗಿದ್ದಲ್ಲಿ, 1ನೇ ತರಗತಿಯಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿರುವ ಬಗ್ಗೆ ವ್ಯಾಸಂಗದ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು, ದೃಢೀಕೃತ ಪತ್ರವನ್ನು ಸಲ್ಲಿಸತಕ್ಕದ್ದು. ಗ್ರಾಮೀಣ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು, ಈ ಮೀಸಲಾತಿಯನ್ನು ಪಡೆಯಲು ಅರ್ಹರಿರುತ್ತಾರೆ.

ಗ್ರಾಮೀಣ ಅಭ್ಯರ್ಥಿಗೊಂದು ಮೀಸಲಿರಿಸಿದ ಹುದ್ದೆಗಳನ್ನು ಕ್ಲೈಮು ಮಾಡುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ನಮೂನೆ-೨ ರ ಪ್ರಮಾಣ ಪತ್ರವಲ್ಲದೇ, ಮೇಲ್ ಸ್ತರಕ್ಕೆ ಸೇರಿಲ್ಲದಿರುವ ಬಗ್ಗೆ ನಮೂನೆ-೧ ರಲ್ಲಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಂಬಂಧಪಟ್ಟ ತಹಶೀಲ್ದಾರ್ ರವರಿಂದ ಪಡೆದು, ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-೧, ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಮೀಸಲಾತಿಯ ಪ್ರಮಾಣ ಪತ್ರವನ್ನು ನಮೂನೆ-೨ ರಲ್ಲಿ ನಿಗದಿತ ಪ್ರಾಧಿಕಾರಿಗಳಿಂದ ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮೇಲು ರುಜು ಮತ್ತು ಮೊಹರು ಮಾಡಿಸಿ ಸಲ್ಲಿಸಬೇಕಾಗಿರುತ್ತದೆ.

### 23) ಕನ್ನಡ ಮಾಧ್ಯಮ ಅಭ್ಯರ್ಥಿಗಳು :-

ಸರ್ಕಾರದ ಅಧಿಸೂಚನೆ ಸಂಖ್ಯೆ:ಡಿಪಿಎಆರ್/71/ಎಸ್.ಆರ್.ಆರ್./2001 ದಿನಾಂಕ:24-10-2002 ರಲ್ಲಿ ಹೊರಡಿಸಿರುವ ಕರ್ನಾಟಕ ಸಕಾರಿ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977 ರ ನಿಯಮ (9)(1)(ಸಿ) ರನ್ವಯ ಅಭ್ಯರ್ಥಿಯು 1 ರಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುತ್ತಾರೆ ಎನ್ನುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಹಾಗೂ ಮೊಹರು ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕು.

24) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತವಾಗಿರಬೇಕು. ದೈಹಿಕವಾಗಿ ಸಾಮರ್ಥ್ಯವಿರುವ ಬಗ್ಗೆ ಗ್ರೂಪ್ ಡಿ ( ಪೌರಕಾರ್ಮಿಕರು) ನೌಕರರಿಗೆ ನಿಗದಿಪಡಿಸಲಾದ ಕನಿಷ್ಠ ದೇಹದಾಡ್ಯತೆ ಹೊಂದಿರಬೇಕು ಅರ್ಜಿ ಸಲ್ಲಿಕೆ ಹಾಗೂ ಆಯ್ಕೆ ಸಮಯದಲ್ಲಿ ಸರಕಾರಿ ವೈದ್ಯರ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.

25) ದೈಹಿಕವಾಗಿ ಅನರ್ಹರಾಗಿದ್ದಾರೆಂಬುವುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುವುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಕೊಪ್ಪಳ ಜಿಲ್ಲೆ, ಕೊಪ್ಪಳ/ ರಾಜ್ಯ ಸರ್ಕಾರ ಕಾಯ್ದಿರಿಸಿಕೊಂಡಿದೆ. ಜೊತೆಗೆ ಈ ಮೇಲ್ಕಂಡ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.

26) ಕೆಳಕಂಡ ಮೂಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿರುವುದು :-

- ಜನ್ಮ ದಿನಾಂಕವನ್ನು ನಮೂದಿಸಿರುವ ಆಧಾರ್/ ಜನನ ಪ್ರಮಾಣ ಪತ್ರ/ ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ/ ಎಸ್.ಎಸ್.ಎಲ್.ಸಿ. ಅಥವಾ ಜನ್ಮ ದಿನಾಂಕವನ್ನು ತೋರಿಸುವ ಶೈಕ್ಷಣಿಕ ಸಂಚಿತ ದಾಖಲೆಯ ಉದ್ದತ ಭಾಗ.

- ಅರ್ಹತೆ.

ನೇರ ಪಾವತಿ ಪೌರಕಾರ್ಮಿಕ	ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಕುರಿತು ಅಗತ್ಯ ದಾಖಲೆ ಹಾಗೂ ನಗರ ಸ್ಥಳೀಯ ಸಂಸ್ಥೆಯ ದೃಢೀಕರಣ ಪತ್ರ
ಕ್ಷೇಮಾಭಿವೃದ್ಧಿ ಪೌರಕಾರ್ಮಿಕ	ಕರ್ನಾಟಕ ರಾಜ್ಯ ದಿನಗೂಲಿ ನೌಕರರ ಕಲ್ಯಾಣ ಕಾಯ್ದೆ 2012 (ಕರ್ನಾಟಕ ಕಾಯ್ದೆ 19/2013) ರನ್ವಯ ಅಧಿಸೂಚನೆಯಲ್ಲಿರುವ ನೌಕರರು.
ದಿನಗೂಲಿ ಪೌರಕಾರ್ಮಿಕ	ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ನೇಮಕಾತಿ ಆದೇಶ ಅಥವಾ ನಡವಳಿ.
ಗುತ್ತಿಗೆ ಪೌರಕಾರ್ಮಿಕ	ನೇಮಕಾತಿ ಆದೇಶ ಪತ್ರ ಅಥವಾ ನಡವಳಿ ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಂದ ಸೇವೆ ಸಲ್ಲಿಸುತ್ತಿರುವ ಅವಧಿಗೆ ಅನುಗುಣವಾಗಿ ಪ್ರಮಾಣ ಪತ್ರ ಮತ್ತು 2 ವರ್ಷ ಮೇಲ್ಪಟ್ಟು ವೇತನ ಪಡೆದ ದಾಖಲೆ.



೨೪೮

ಕರ್ನಾಟಕ ರಾಜ್ಯಪತ್ರ, ಶುಕ್ರವಾರ, ೨೦, ಜನವರಿ, ೨೦೨೩

ಭಾಗ ೬-೩

ಸಮಾನ ಕೆಲಸಕ್ಕೆ ಸಮಾನ ವೇತನ/ ಪೌರಕಾರ್ಮಿಕ	ನೇಮಕಾತಿ ಆದೇಶ ಪತ್ರ ಅಥವಾ ನಡವಳಿ ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಂದ ಸೇವೆ ಸಲ್ಲಿಸುತ್ತಿರುವ ಅವಧಿಗೆ ಅನುಗುಣವಾಗಿ ಪ್ರಮಾಣ ಪತ್ರ ಮತ್ತು 2 ವರ್ಷ ಮೇಲ್ಪಟ್ಟು ವೇತನ ಪಡೆದ ದಾಖಲೆ.
ಹೊರಗುತ್ತಿಗೆ ಪೌರಕಾರ್ಮಿಕ	ಕಾರ್ಮಿಕ ರಾಜ್ಯ ವಿಮೆ (ಇ.ಎಸ್.ಐ.) ಮತ್ತು ಭವಿಷ್ಯ ನಿಧಿ (ಪಿ.ಎಫ್.) ಮತ್ತು 2 ವರ್ಷ ಮೇಲ್ಪಟ್ಟು ವೇತನ ಪಡೆದ ದಾಖಲೆ.

- ಅರ್ಜಿಯಲ್ಲಿ ತಪ್ಪು/ ಸುಳ್ಳು ಮಾಹಿತಿ ನೀಡಿ ಉದ್ಯೋಗ ಪಡೆದಲ್ಲಿ ಅಂತಹ ಅಭ್ಯರ್ಥಿಗಳ ನೇಮಕಾತಿಯನ್ನು ವಜಾಗೊಳಿಸುವುದಲ್ಲದೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು.
- ಅರ್ಜಿಯಲ್ಲಿ ನೀಡುವ ವಿಳಾಸವೇ ಅಂತಿಮವಾಗಿದ್ದು, ಎಲ್ಲಾ ಪತ್ರ ವ್ಯವಹಾರಗಳನ್ನು ಅದೇ ವಿಳಾಸಕ್ಕೆ ಕಳುಹಿಸಿಕೊಡಲಾಗುವುದು.
- ಅಂತಿಮವಾಗಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಮುನ್ನ ಯಾವುದೇ ಹಂತದಲ್ಲಿ ಯಾವುದೇ ಕಾರಣ/ ಮಾಹಿತಿ ನೀಡದೇ ಈ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುವ ಅಥವಾ ರದ್ದುಪಡಿಸುವ ಅಥವಾ ವಿಧಿಸಲಾಗಿರುವ ಯಾವುದೇ ಷರತ್ತನ್ನು ಸಡಿಲಗೊಳಿಸುವ ಅಥವಾ ಹೆಚ್ಚುವರಿ ಷರತ್ತನ್ನು ವಿಧಿಸುವ, ತುಂಬಲಾಗುವ ಹುದ್ದೆಗಳ ಸಂಖ್ಯೆಯನ್ನು ಬದಲಾಯಿಸುವ/ ನಿರ್ಣಯಿಸುವ ಅಧಿಕಾರವನ್ನು ಅಧ್ಯಕ್ಷರು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ ರವರು ಕಾಯ್ದಿರಿಸಿಕೊಂಡಿರುತ್ತಾರೆ.
- ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಪ್ಪಳ/ ನಗರಸಭೆ ಕೊಪ್ಪಳ/ ನಗರಸಭೆ ಗಂಗಾವತಿ/ ಮರಸಭೆ ಕುಷ್ಟಗಿ/ ಮರಸಭೆ ಕಾರಟಗಿ/ ಪಟ್ಟಣ ಪಂಚಾಯಿತಿ, ಯಲಬುರ್ಗಾ/ ಕುಕನೂರು/ ಕನಕಗಿರಿ/ ತಾವರಗೇರಾ/ ಭಾಗ್ಯನಗರ ನಗರ ಸ್ಥಳೀಯ ಸಂಸ್ಥೆಗಳ ಕಛೇರಿಯನ್ನು ಸಂಪರ್ಕಿಸಬಹುದು.

ಅಧ್ಯಕ್ಷರು  
ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ  
ಹಾಗೂ ಜಿಲ್ಲಾಧಿಕಾರಿಗಳು,  
ಕೊಪ್ಪಳ ಜಿಲ್ಲೆ.

PR-37